

Student Name: _____

Roll No: _____

1. What is the purpose of transmission in an automobile? | ಆಟೋಮೊಬೈಲ್‌ನಲ್ಲಿ ಪ್ರಸಾರಣದ ಉದ್ದೇಶವೇನು?

- A) To vary the torque at the wheels | ಚಕ್ರಗಳಲ್ಲಿ ಟಾರ್ಕ್ ಅನ್ನು ಬದಲಿಸಲು
B) To vary the speed of automobile | ಆಟೋಮೊಬೈಲ್ ವೇಗವನ್ನು ಬದಲಾಯಿಸಲು
C) To vary the power of automobile | ಆಟೋಮೊಬೈಲ್ ಶಕ್ತಿಯನ್ನು ಬದಲಾಯಿಸಲು
D) To vary the speed at the wheels | ಚಕ್ರಗಳಲ್ಲಿ ವೇಗವನ್ನು ಬದಲಿಸಲು

2. Which is typically used to power electric vehicles? | ಎಲೆಕ್ಟ್ರಿಕ್ ವಾಹನಗಳಿಗೆ ಶಕ್ತಿ ನೀಡಲು ಸಾಮಾನ್ಯವಾಗಿ ಯಾವುದನ್ನು ಬಳಸಲಾಗುತ್ತದೆ?

- A) Lead-acid batteries | ಲೀಡ್-ಆಸಿಡ್ ಬ್ಯಾಟರಿಗಳು
B) Sodium batteries | ಸೋಡಿಯಂ ಬ್ಯಾಟರಿಗಳು
C) Aluminium batteries | ಅಲ್ಯೂಮಿನಿಯಂ ಬ್ಯಾಟರಿಗಳು
D) Magnesium batteries | ಮೆಗ್ನೀಸಿಯಂ ಬ್ಯಾಟರಿಗಳು

3. Which cable is used for wet location and submerged in a liquid? | ಆರ್ಡ್ ಸ್ಥಳಕ್ಕಾಗಿ ಯಾವ ಕೇಬಲ್ ಅನ್ನು ಬಳಸಲಾಗುತ್ತದೆ ಮತ್ತು ದ್ರವದಲ್ಲಿ ಮುಳುಗಿಸಲಾಗುತ್ತದೆ?

- A) Single conductor wire | ಏಕ ಕಂಡಕ್ಟರ್ ತಂತಿ
B) Twin lead | ಅವಳಿ ಮುನ್ನಡೆ
C) Ribbon wire | ರಿಬ್ಬನ್ ತಂತಿ
D) Submersible cable | ಸಬ್‌ಮರ್ಸಿಬಲ್ ಕೇಬಲ್

4. What is the unit of power? | ಶಕ್ತಿಯ ಘಟಕ ಯಾವುದು?

- A) Volt
B) Ohm
C) Ampere
D) Watt

5. Which is one Copper is an example? | ಒಂದು ತಾಮ್ರ ಯಾವುದು ಒಂದು ಉದಾಹರಣೆ?

- A) Conductor | ಕಂಡಕ್ಟರ್
B) Insulator | ಇನ್ಸುಲೇಟರ್
C) Capacitor | ಕೆಪಾಸಿಟರ್
D) Resistor | ಪ್ರತಿರೋಧಕ

6. Which is the material made up of two close conductor and separated by di-electric material? | ಎರಡು ನಿಕಟ ಕಂಡಕ್ಟರ್‌ಗಳಿಂದ ಮಾಡಲ್ಪಟ್ಟ ಮತ್ತು ಡೈ-ಎಲೆಕ್ಟ್ರಿಕ್ ವಸ್ತುಗಳಿಂದ ಪ್ರತ್ಯೇಕಿಸಲ್ಪಟ್ಟ ವಸ್ತು ಯಾವುದು?

- A) Impeller | ಪ್ರಚೋದಕ
B) Capacitor | ಕೆಪಾಸಿಟರ್
C) Inductor | ಇಂಡಕ್ಟರ್
D) Resistor | ಪ್ರತಿರೋಧಕ

7. What is the full form of PVC? | ಪಿವಿಸಿ ಯ ಪೂರ್ಣ ರೂಪ ಯಾವುದು?

- A) Poly Vanadium Chemical
B) Poly Vinyl Chemical
C) Poly Vinyl Chloride
D) Poly Vinyl Class

8. What is the full form of BSW? | BSW ನ ಪೂರ್ಣ ರೂಪ ಯಾವುದು?

- A) Bharat Standard Wire
B) British Standard Wire
C) British Standard Whitworth
D) Bharat Standard Whitworth

9. Which is one name of coined the term battery? | ಬ್ಯಾಟರಿ ಎಂಬ ಪದದ ಒಂದು ಹೆಸರು ಯಾವುದು?

- A) George Bush | ಜಾರ್ಜ್ ಬುಷ್
B) Benjamin Fernandes | ಬೆಂಜಮಿನ್ ಫರ್ನಾಂಡಿಸ್
C) George Franklin | ಜಾರ್ಜ್ ಫ್ರಾಂಕ್ಲಿನ್
D) Benjamin Franklin | ಬೆಂಜಮಿನ್ ಫ್ರಾಂಕ್ಲಿನ್

10. Which material has a property to pass different full phase of current through it? | ಯಾವ ವಸ್ತುವು ಅದರ ಮೂಲಕ ವಿವಿಧ ಪೂರ್ಣ ಹಂತದ ಪ್ರವಾಹವನ್ನು ಹಾದುಹೋಗುವ ಗುಣವನ್ನು ಹೊಂದಿದೆ?

- A) Insulator | ಇನ್ಸುಲೇಟರ್
B) Semiconductor | ಸೆಮಿಕಂಡಕ್ಟರ್
C) Resister | ಪ್ರತಿರೋಧಕ
D) Conductor | ಕಂಡಕ್ಟರ್

11. Which of the following is NOT reason for arranging locking nuts? | ಕೆಳಗಿನವುಗಳಲ್ಲಿ ಯಾವುದು ಬೀಗ ಹಾಕುವ ಬೀಜಗಳನ್ನು ಜೋಡಿಸಲು ಕಾರಣವಲ್ಲ?

- A) For more protection and security | ಹೆಚ್ಚಿನ ರಕ್ಷಣೆ ಮತ್ತು ಭದ್ರತೆಗಾಗಿ
B) To get rid of slack while vibrations in machines | ಯಂತ್ರಗಳಲ್ಲಿ ಕಂಪನಗಳಿರುವಾಗ ಸಡಿಲತೆಯನ್ನು ತೊಡೆದುಹಾಕಲು
C) To get rid of screwing off the bolts | ಬೋಲ್ಟ್‌ಗಳನ್ನು ತಿರುಗಿಸುವುದನ್ನು ತೊಡೆದುಹಾಕಲು
D) To get rid from the loosening of connected parts | ಸಂಪರ್ಕಿತ ಭಾಗಗಳ ಕಳೆದುಕೊಳ್ಳುವಿಕೆಯಿಂದ ಹೊರಬರಲು

12. Who invented the battery? | ಬ್ಯಾಟರಿಯನ್ನು ಕಂಡುಹಿಡಿದವರು ಯಾರು?

- A) Alessandro Bell | ಅಲೆಸ್ಸಾಂಡ್ರೊ ಬೆಲ್
B) Tim Southee | ಟಿಮ್ ಸೌಥಿ
C) Alessandro Volta | ಅಲೆಸ್ಸಾಂಡ್ರೊ ವೋಲ್ಟಾ
D) Alexander Bell | ಅಲೆಕ್ಸಾಂಡರ್ ಬೆಲ್

13. Which among following is not a insulator? | ಕೆಳಗಿನವುಗಳಲ್ಲಿ

ಯಾವುದು ಇನ್ಸುಲೇಟರ್ ಅಲ್ಲ ?

- A) Oil | ತೈಲ
B) Rubber | ರಬ್ಬರ್
C) Copper | ತಾಮ್ರ
D) Dry wood | ಒಣ ಮರ

14. When the capacitors are connected in series the total capacitance will be always the individual capacitance? | ಕೆಪಾಸಿಟರ್‌ಗಳನ್ನು ಸರಣಿಯಲ್ಲಿ ಸಂಪರ್ಕಿಸಿದಾಗ ಒಟ್ಟು ಕೆಪಾಸಿಟನ್ಸ್ ಯಾವಾಗಲೂ ವೈಯಕ್ತಿಕ ಸಾಮರ್ಥ್ಯವಾಗಿರುತ್ತದೆ?

- A) Does not change | ಬದಲಾಗುವುದಿಲ್ಲ
B) Greater | ಹೆಚ್ಚಿನ
C) Equal | ಸಮಾನ
D) Lesser | ಕಡಿಮೆ

15. Which is following the electrode of battery must be? | ಕೆಳಗಿನ ಬ್ಯಾಟರಿಯ ಎಲೆಕ್ಟ್ರೋಡ್ ಯಾವುದಾಗಿರಬೇಕು?

- A) Insulator | ಇನ್ಸುಲೇಟರ್
B) Semiconductor | ಸೆಮಿಕಂಡಕ್ಟರ್
C) Good conductor of electricity | ಉತ್ತಮ ವಿದ್ಯುತ್ ವಾಹಕ
D) Bad conductor of electricity | ವಿದ್ಯುತ್ ಕೆಟ್ಟ ಕಂಡಕ್ಟರ್

16. What is the term, the top surface joining the two sides of a thread? | ಥ್ರೆಡ್‌ನ ಎರಡು ಬದಿಗಳನ್ನು ಸೇರುವ ಮೇಲಿನ ಮೇಲ್ಮೈ ಪದ ಯಾವುದು?

- A) Flank | ಪಾರ್ಶ್ವ
B) Pitch | ಪಿಚ್
C) Root | ಬೇರು
D) Crest | ಕ್ರೆಸ್ಟ್

17. Which charges are flowing is rate known as? | ಯಾವ ಶುಲ್ಕಗಳು ಹರಿಯುತ್ತಿವೆ ಎಂಬುದನ್ನು ದರ ಎಂದು ಕರೆಯಲಾಗುತ್ತದೆ?

- A) Reluctance | ಹಿಂಜರಿಕೆ
B) Voltage | ವೋಲ್ಟೇಜ್
C) Resistance | ಪ್ರತಿರೋಧ
D) Current | ಪ್ರಸ್ತುತ

18. Which is the formula used to calculate the capacitance? | ಕೆಪಾಸಿಟನ್ಸ್ ಅನ್ನು ಲೆಕ್ಕಾಚಾರ ಮಾಡಲು ಬಳಸುವ ಸೂತ್ರ ಯಾವುದು?

- A) $c = i/r$
B) $c = l/k$
C) $c = q/v$
D) $c = v/q$

19. Which nut is used for structural and machine tool construction? | ರಚನಾತ್ಮಕ ಮತ್ತು ಯಂತ್ರೋಪಕರಣಗಳ ನಿರ್ಮಾಣಕ್ಕೆ ಯಾವ ಅಡಿಕೆಯನ್ನು ಬಳಸಲಾಗುತ್ತದೆ?

- A) Wing nut | ರೆಕ್ಕೆ ಕಾಯಿ
B) Castle nut | ಕ್ಯಾಸ್ಟಲ್ ನಟ್
C) Square nut | ಚೌಕ ಅಡಿಕೆ
D) Hexagonal nut | ಷಡ್ಭುಜಾಕೃತಿಯ ಕಾಯಿ

20. What is the voltage will be in single phase supply? | ಒಂದೇ ಹಂತದ ಪೂರೈಕೆಯಲ್ಲಿ ವೋಲ್ಟೇಜ್ ಎಷ್ಟು ?

- A) 320V
B) 230 V
C) 440 V
D) 200 V

21. What is the full form of EV? | EV ಯ ಪೂರ್ಣ ರೂಪ ಯಾವುದು?

- A) Electric Vehicles
B) Energy Vehicles
C) Electric Voltage
D) Energy Voltage

22. Which of these is necessary for the description of an automobile? | ಆಟೋಮೊಬೈಲ್ ವಿವರಣೆಗೆ ಇವುಗಳಲ್ಲಿ ಯಾವುದು ಅವಶ್ಯಕ?

- A) Price | ಬೆಲೆ
B) Weight | ತೂಕ
C) Make | ಮಾಡಿ
D) Colour | ಬಣ್ಣ

23. Which of the following contains no linkage between the clutch and the pedal? | ಕೆಳಗಿನವುಗಳಲ್ಲಿ ಯಾವುದು ಕ್ಲಚ್ ಮತ್ತು ಪೆಡಲ್ ನಡುವೆ ಯಾವುದೇ ಸಂಪರ್ಕವನ್ನು ಹೊಂದಿಲ್ಲ ?

- A) Hydraulic multi-plate clutch | ಹೈಡ್ರಾಲಿಕ್ ಮಲ್ಟಿ-ಪ್ಲೇಟ್ ಕ್ಲಚ್
B) Hydraulic single plate clutch | ಹೈಡ್ರಾಲಿಕ್ ಸಿಂಗಲ್ ಪ್ಲೇಟ್ ಕ್ಲಚ್
C) Clutch-by-wire | ಕ್ಲಚ್-ಬೈ-ವೈರ್
D) Wet clutch | ವೆಟ್ ಕ್ಲಚ್

24. What is Conversion of DC & AC is known as? | AC ಯನ್ನು DC ಆಗಿ ಪರಿವರ್ತಿಸುವುದನ್ನು ಏನೆಂದು ಕರೆಯುತ್ತಾರೆ?

- A) Amplification | ವರ್ಧನೆ
B) Polarization | ಧ್ರುವೀಕರಣ
C) Rectification | ಸರಿಪಡಿಸುವಿಕೆ
D) Titration | ಟೈಟರೇಶನ್

25. Which instrument is used to check the continuity of the field coils of DC motor? | ಡಿಸಿ ಮೋಟಾರ್‌ನ ಕ್ಷೇತ್ರ ಸುರುಳಿಗಳ ನಿರಂತರತೆಯನ್ನು ಪರೀಕ್ಷಿಸಲು ಯಾವ ಸಾಧನವನ್ನು ಬಳಸಲಾಗುತ್ತದೆ?

- A) Ammeter | ಅಮ್ಮೀಟರ್
B) Voltmeter | ವೋಲ್ಟ್ಮೀಟರ್
C) Multimeter | ಮಲ್ಟಿಮೀಟರ್
D) Wattmeter | ವ್ಯಾಟ್ಮೀಟರ್

26. Which of the following Wankel engine? | ಕೆಳಗಿನ ವಾಂಕೆಲ್ ಎಂಜಿನ್ ಯಾವುದು?

- A) Rotary engine | ರೋಟರಿ ಎಂಜಿನ್
B) Piston engine | ಪಿಸ್ಟನ್ ಎಂಜಿನ್
C) Reciprocating engine | ಪರಸ್ಪರ ಎಂಜಿನ್
D) Steam engine | ಉಗಿ ಯಂತ್ರ

27. Which resistor depend upon the voltage? | ಯಾವ ಪ್ರತಿರೋಧಕವು ವೋಲ್ಟೇಜ್ ಅನ್ನು ಅವಲಂಬಿಸಿರುತ್ತದೆ?

- A) Varistor | ವೆರಿಸ್ಟರ್
B) Linear resistor | ಲೀನಿಯರ್ ರೆಸಿಸ್ಟರ್
C) Fixed resistance | ಸ್ಥಿರ ಪ್ರತಿರೋಧಕ
D) Thermistor | ಥರ್ಮಿಸ್ಟರ್